



ಪಟ್ಟಣ ಸಹಕಾರ ಬ್ಯಾಂಕುಗಳ

ವಾರ್ತಾ ಪತ್ರಿಕೆ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ವಾರಪತ್ರಿಕೆ

ಸಂಪುಟ : 29 | ಸಂಚಿಕೆ : 35 | ಡಿಸೆಂಬರ್ 7, 2022 | ಬುಧವಾರ | ಪುಟಗಳು : 8 | ಬೆಲೆ : 2/-

ದಿನಾಂಕ : 01.12.2022ರಂದು ಭಾರತೀಯ ರಿಜರ್ವ್ ಬ್ಯಾಂಕು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಪರಿಷ್ಕೃತ 3 ಸುತ್ತೋಲೆಗಳನ್ನು ಹೊರಡಿಸಿರುವ ಕುರಿತು

1. ಭಾರತೀಯ ರಿಜರ್ವ್ ಬ್ಯಾಂಕಿನ ಸುತ್ತೋಲೆ
ಸಂಖ್ಯೆ: RBI/2022-23/146 DOR.
CAP.REC.No.86/09.18.201/2022-
23, ಡಿಸೆಂಬರ್ 1, 2022ರಂದು Revised
Regulatory Framework for Urban Co-
operative Banks (UCBs)-Net Worth and
Capital Adequacy ಕುರಿತು ಹೊರಡಿಸಿರುವ



ಸುತ್ತೋಲೆಯಲ್ಲಿ Net worth and Minimum Capital to risk weighted
assets ratio (CRAR) requirementನ್ನು ಪರಿಷ್ಕರಿಸಿ Tier-1 ಪಟ್ಟಣ ಸಹಕಾರ
ಬ್ಯಾಂಕುಗಳಿಗೆ ಕನಿಷ್ಠ Net Worth ಮತ್ತು ಉಳಿದ Tier-2, Tier-3, Tier-4,
ಪಟ್ಟಣ ಸಹಕಾರ ಬ್ಯಾಂಕುಗಳಿಗೆ Net Worth ಎಷ್ಟಿರಬೇಕೆಂದು ಮತ್ತು ಅದರ
ಅವಧಿ ಹಾಗೂ CRAR Tier-1 ಬ್ಯಾಂಕುಗಳಿಗೆ ಮತ್ತು Tier-2, Tier-3, Tier-4,
ಬ್ಯಾಂಕುಗಳಿಗೆ ಶೇ. ಎಷ್ಟು ಇರಬೇಕೆಂದು ಮಾನದಂಡಗಳನ್ನು ವಿಧಿಸಿರುತ್ತದೆ.

2. ಭಾರತೀಯ ರಿಜರ್ವ್ ಬ್ಯಾಂಕಿನ ಸುತ್ತೋಲೆ ಸಂಖ್ಯೆ: RBI/2022-
23/143 DOR.REG.No.85/07.01.000/2022-23, ಡಿಸೆಂಬರ್ 1,
2022ರಂದು Review of norms for classification of Urban
Co-operative Banks (UCBs) as Financially Sound and Well

Managed (FSWM) ಕುರಿತು ಹೊರಡಿಸಿರುವ
ಸುತ್ತೋಲೆಯಲ್ಲಿ ಹಾಲಿ ಇರುವ ಮಾನದಂಡಗಳನ್ನು
ಪರಿಷ್ಕರಿಸಿ CRAR, Net NPA, Net Profit,
CRR/SLR, Professional Director, CBSಗಳ
ಬಗ್ಗೆ ಮಾನದಂಡಗಳನ್ನು ವಿಧಿಸಿರುತ್ತದೆ.

3. ಭಾರತೀಯ ರಿಜರ್ವ್ ಬ್ಯಾಂಕಿನ
ಸುತ್ತೋಲೆ ಸಂಖ್ಯೆ: RBI/2022-23/144 DOR.

REG.No.84/07.01.000/2022-23, ಡಿಸೆಂಬರ್ 1, 2022ರಂದು
Revised Regulatory Framework – Categorization of Urban
Cooperative Banks (UCBs) for Regulatory Purposes ಕುರಿತು
ಹೊರಡಿಸಿರುವ ಸುತ್ತೋಲೆಯಲ್ಲಿ ಹಾಲಿ ಇರುವ ಶೇವಣಿಯ ಗಾತ್ರವನ್ನು
ಪರಿಷ್ಕರಿಸಿ Tier-1, Tier-2, Tier-3, Tier-4 ಬ್ಯಾಂಕುಗಳಿಗೆ ಶೇವಣಿಯ
ಗಾತ್ರವನ್ನು ನಿಗದಿಪಡಿಸಿರುತ್ತದೆ.

ಮಹಾಮಂಡಳವು ಹಾಲಿ ಇರುವ ಮಾನದಂಡಗಳನ್ನು ಮತ್ತು ಹೊಸದಾಗಿ
ಪರಿಷ್ಕರಿಸುವ ಮಾನದಂಡಗಳ ಪೂರ್ಣ ವಿವರವಾದ ಪಟ್ಟಿಯನ್ನು ತಯಾರಿಸಿ
ರಾಜ್ಯದ ಪಟ್ಟಣ ಸಹಕಾರ ಬ್ಯಾಂಕುಗಳ ಇ-ಮೇಲ್ ವಿಳಾಸಕ್ಕೆ ಈಗಾಗಲೇ
ಕಳುಹಿಸಿಕೊಡಲಾಗಿದೆ.

9ನೇ ಬ್ಯಾಚ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ (ಡಿಯುಸಿಬಿಎಂ) ಕೋರ್ಸ್‌ಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ
ಮೂರು ತಿಂಗಳ ಡಿಪ್ಲೋಮಾ ಇನ್‌ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ (ಡಿಯುಸಿಬಿಎಂ) ಕೋರ್ಸ್‌ನ್ನು ಪ್ರಾರಂಭಿಸಿರುತ್ತದೆ.
ಈಗಾಗಲೇ 7ಬ್ಯಾಚ್‌ಗಳನ್ನು ಯಶಸ್ವಿಯಾಗಿ ಪೂರೈಸಿದ್ದು, 8ನೇ ಬ್ಯಾಚ್‌ನ ಫಲಿತಾಂಶ ಸದ್ಯದಲ್ಲಿಯೇ ಬರಲಿದ್ದು, ಈಗ 9ನೇ ಬ್ಯಾಚ್ ಡಿಪ್ಲೋಮಾ ಇನ್
ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ನ್ನು ಪ್ರಾರಂಭಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಕೋರ್ಸ್‌ಗೆ ಸಂಬಂಧಿಸಿದಂತೆ
ಮಹಾಮಂಡಳವು ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಸಂಪರ್ಕ ತರಗತಿಗಳನ್ನು ಮತ್ತು ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿಕೊಂಡಿರುತ್ತದೆ. ಪ್ರಯುಕ್ತ,
ತಮ್ಮ ಬ್ಯಾಂಕಿನ ಸಿಬ್ಬಂದಿಗಳನ್ನು ಸದರಿ ಕೋರ್ಸ್‌ಗೆ ನೋಂದಣಿ ಮಾಡಿಸುವಾಗ ಯಾವ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದೀರೆಂದು ಕಡ್ಡಾಯವಾಗಿ
ನೋಂದಣಿ ಅರ್ಜಿಯಲ್ಲಿ ತಿಳಿಸಬೇಕು. ಸದರಿ ಕೋರ್ಸ್‌ ನೌಕರರ ಮುಂಬಡ್ತಿಗೆ ಅನುಕೂಲವಾಗುತ್ತದೆ ಹಾಗೂ ಬ್ಯಾಂಕಿನ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ.

ಅರ್ಜಿಯನ್ನು ಭರ್ತಿ ಮಾಡಿ ಮಹಾಮಂಡಳಕ್ಕೆ ಕಳುಹಿಸಿಕೊಡಲು ಕೊನೆಯ ದಿನಾಂಕ:31.12.2022ಆಗಿರುತ್ತದೆ. ಆದ್ದರಿಂದಕೊನೆಯ ದಿನದವರೆಗೆಕಾಯದೆ
ಬೇಗನೆ ಅರ್ಜಿಗಳನ್ನು ಭರ್ತಿಮಾಡಿ ಮಹಾಮಂಡಳಕ್ಕೆ ಕಳುಹಿಸಿಕೊಡಬೇಕು. ಪ್ರತಿ ಅಭ್ಯರ್ಥಿಗೆ ಕೋರ್ಸ್‌ನ ಶುಲ್ಕ ರೂ.4,500 + (ಜಿಎಸ್‌ಟಿ) 810 = ಒಟ್ಟು
ರೂ. 5,310/-ಗಳನ್ನು ನಿಗದಿಪಡಿಸಲಾಗಿದೆ. ಈಗಾಗಲೇ ತಮ್ಮ ಬ್ಯಾಂಕಿನ ಇ-ಮೇಲ್ ವಿಳಾಸಕ್ಕೆ ಕೋರ್ಸ್‌ಗೆ ಸಂಬಂಧಿಸಿದ ಅರ್ಜಿ ಫಾರಂ ಮತ್ತು ವಿವರಗಳನ್ನು
ಕಳುಹಿಸಿಕೊಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಸಂಪರ್ಕಾಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಶ್ರೀನಿವಾಸ್ ಹೆಚ್.ಸಿ.
(9110642779) ಇವರುಗಳನ್ನು ಸಂಪರ್ಕಿಸಬಹುದಾಗಿದೆ.



ವಿಶ್ವದಾದ್ಯಂತ ಹಣದುಬ್ಬರದಿಂದ ಶೀಘ್ರವೇ
ಪರಿಹಾರ ನಿಗಲದೆ : ರಫುರಾಮ್ ರಾಜನ್

2



ಎಮ್.ಸಿ.ನಿ ಬ್ಯಾಂಕಿನ ಶತಮಾನೋತ್ಸರ
ದಶಮಾನೋತ್ಸವ ಸಮಾರಂಭ

4



ಆಡಳಿತ ಮಂಡಳಿ
ನಿರ್ದೇಶಕರು

7



ಅತೀಯ ಸಹಕಾರಿಗಳೇ...



ದೇಶದ ಜನಸಂಖ್ಯೆ 140ಕೋಟಿ: ಸಾಧನೆ ಎಂದು ಹೆಮ್ಮೆ ಪಡೋಣವೇ?

ವಿಶ್ವಸಂಸ್ಥೆಯು ಕಳೆದ ವಾರ ಜಗತ್ತಿನ ಒಟ್ಟು ಜನಸಂಖ್ಯೆಯು 800 ಕೋಟಿಯ ಗಡಿಯನ್ನು ದಾಟಿದೆ ಎಂದು ಘೋಷಿಸಿದೆ. ಅತಿ ಹೆಚ್ಚು ಜನಸಂಖ್ಯೆ ಇರುವ ಎರಡೂ ಪ್ರದೇಶಗಳು ಏಷ್ಯಾ ಖಂಡದಲ್ಲಿಯೇ ಇವೆ. ಪೂರ್ವ ಮತ್ತು ಆಗ್ನೇಯ ಏಷ್ಯಾದ ಜನಸಂಖ್ಯೆಯು 230 ಕೋಟಿಯಷ್ಟಿದೆ. ಇದು ಜಗತ್ತಿನ ಒಟ್ಟು ಜನಸಂಖ್ಯೆಯ ಶೇ 29ರಷ್ಟಾಗುತ್ತದೆ. ಮಧ್ಯ ಮತ್ತು ದಕ್ಷಿಣ ಏಷ್ಯಾದ ಜನಸಂಖ್ಯೆಯು 210 ಕೋಟಿಯಷ್ಟಾಗುತ್ತದೆ. ಇದು ಜಗತ್ತಿನ ಒಟ್ಟು ಜನಸಂಖ್ಯೆಯ ಶೇ 26ರಷ್ಟಾಗುತ್ತದೆ. ಚೀನಾ ಮತ್ತು ಭಾರತವು ತಲಾ 140 ಕೋಟಿಗೂ ಹೆಚ್ಚು ಜನಸಂಖ್ಯೆಯೊಂದಿಗೆ ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಇರುವ ಎರಡು ದೇಶಗಳು ಎನಿಸಿಕೊಂಡಿವೆ.

ಹಾಗೆ ನೋಡಿದರೆ, ಹಿಂದಿನ ಒಂದು ದಶಕದಲ್ಲಿ ಜಗತ್ತಿನ ಜನಸಂಖ್ಯೆಯಲ್ಲಿನ ಹೆಚ್ಚಳಕ್ಕೆ ಜಾಸ್ತಿ ಕೊಡುಗೆ ಬಂದಿರುವುದೇ ನಮ್ಮ ದೇಶದ್ದಾಗಿದೆ. ಒಂದು ದಶಕದಲ್ಲಿ ನಮ್ಮ ದೇಶದಲ್ಲಿ ಅಂದಾಜು 18 ಕೋಟಿ ಜನ ಜನಿಸಿದ್ದಾರೆ. ನಮ್ಮ ದೇಶ ಮುಂದಿನ ವರ್ಷದಲ್ಲಿ ವಿಶ್ವದ ಅತ್ಯಂತ ಹೆಚ್ಚಿನ ಜನಸಂಖ್ಯೆ ಯುಳ್ಳ ದೇಶ ಎಂಬ ಹಣೆಪಟ್ಟಿ ಹೊತ್ತು ಕೊಳ್ಳಲಿದೆ, ಚೀನಾವನ್ನು ಜನಸಂಖ್ಯೆ ವಿಚಾರದಲ್ಲಿ ಹಿಂದಿಕ್ಕಲಿದೆ. ಜಾಗತಿಕ ಜನಸಂಖ್ಯೆಯ ನಿರೀಕ್ಷಾ ಪಟ್ಟಿಯ ಪ್ರಕಾರ ನಮ್ಮ ದೇಶ ಎರಡನೇ ಸ್ಥಾನದಲ್ಲಿದ್ದು, ಇನ್ನು ಕೇವಲ ಕೆಲ ವರ್ಷಗಳಲ್ಲಿ ನಮ್ಮ ದೇಶದ ಜನಸಂಖ್ಯೆಯಲ್ಲಿ ನೆರೆಯ ಚೀನ ದೇಶವನ್ನು ಹಿಂದೆ ಹಾಕಲಿದ್ದು ನಂಬರ್ ಒನ್ ಆಗಲಿದೆ. ಇದು ನಮಗೆ ಹೆಮ್ಮೆಯ ಉಂಟು ಮಾಡುವ ಸಾಧನೆಯಲ್ಲ, ಬದಲಿಗೆ ಮುಜುಗರ ಉಂಟು ಮಾಡುವಂತಹದು ಹಾಗೂ ಕಳವಳ ಉಂಟು ಮಾಡುವಂತಹದು.

ದೇಶದ ಜನಸಂಖ್ಯೆ ಎಷ್ಟು ಕ್ಷೀಪ್ರವಾಗಿ ಅಭಿವೃದ್ಧಿ ಹೊಂದುತ್ತಿರುವುದನ್ನು ಈ ಅಂಕಿಅಂಶಗಳೇ ತೋರಿಸುತ್ತಿವೆ. ಆದರೆ ಇದು ಯಾರೂ ಬಯಸದ ಅಭಿವೃದ್ಧಿ. ಈ ರೀತಿಯಲ್ಲಿ ನಮ್ಮ ಜನಸಂಖ್ಯೆ ಹೆಚ್ಚುತ್ತಾ ಹೋದರೇ ನಮ್ಮ ದೇಶದ ಮುಂದಿನ ದಿನಗಳ ಬಗ್ಗೆ ತೀವ್ರ ಕಳವಳ ಉಂಟಾಗದೇ ಇರದು.

50ರ ದಶಕದಲ್ಲೇ ದೇಶದ ಜನಸಂಖ್ಯೆಯನ್ನು ನೋಡಿ ಬೆಚ್ಚಿದ ನಮ್ಮ ನೆಚ್ಚಿನ ವರಕವಿ ಬೇಂದ್ರೆಯವರು ಕಳವಳ ಪಡುತ್ತಾ, ಮಕ್ಕಳಿರುವರೇ ನಮ್ಮ 33ಕೋಟಿ ಎಂದು ಭಾರತಾಂಭೆಯ ಕುರಿತ ಹಾಡಿ ದಶಕಗಳು ಕಳೆಯುವ ವೇಳೆಗೆ 140ಕೋಟಿ ಮೀರಿ ಸಾಧನೆ ಮೇರಿದಿದ್ದೆವೆ, ಹೆಮ್ಮೆ ಪಡೋಣವೇ?

ಹಾಗೆ ನೋಡಿದರೆ, ಪ್ರಪಂಚದಲ್ಲಿ ಜನಸಂಖ್ಯೆಯ ನಿಯಂತ್ರಣಕ್ಕಾಗಿ 1950ರಲ್ಲೇ ಕಾಯಿದೆ ತಂದವರು ನಾವು. ಆದರೆ, ಸ್ವಾತಂತ್ರ್ಯ ನಂತರ 75 ವರ್ಷಗಳಲ್ಲಿ ದೇಶದ ಜನಸಂಖ್ಯೆ ಹಲವು ಪಟ್ಟು ಹೆಚ್ಚಾಗಿದೆ ಎನ್ನುವುದು ಕಳವಳಕಾರಿಯಾದದ್ದು.

ಹೆಚ್ಚು ಶಿಕ್ಷಿತ ಜನರಿರುವ ದಕ್ಷಿಣದ ರಾಜ್ಯಗಳಲ್ಲಿ ಜನಸಂಖ್ಯೆಯ ಹೆಚ್ಚಳದ ಪ್ರಮಾಣ ಕಡಿಮೆಯಿದೆ. ಅದೇ ಕಡಿಮೆ ಶಿಕ್ಷಣವಿರುವ ಉತ್ತರ ರಾಜ್ಯಗಳಲ್ಲಿ ಜನಸಂಖ್ಯೆ ಹೆಚ್ಚಳ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತಲೂ ಅಧಿಕವಿದೆ ಎನ್ನವ ಮಾಹಿತಿ ಇದೆ. ಆದ್ದರಿಂದ ಕೇಂದ್ರ/ ರಾಜ್ಯ ಸರ್ಕಾರಗಳು ಇದರ ಬಗ್ಗೆ ದೂರಗಾಮಿ ಯೋಜನೆಗಳನ್ನು ರೂಪಿಸಬೇಕಿದೆ, ಇಲ್ಲದಿದ್ದಲ್ಲಿ ನೀರು, ಆಹಾರ, ವಸತಿ ಮತ್ತು ವಿದ್ಯೆ, ಉದ್ಯೋಗಕ್ಕಾಗಿ ಇಲ್ಲಿನ ಜನ ಹೊಡೆದಾಡುವಂತಾದೀತು. ಆ ದಿನಗಳು ಬಾರದಿರಲಿ ಎಂದು ಆಶಿಸೋಣ.

► ಎಚ್.ಕೆ. ಪಾಟೀಲ
ಅಧ್ಯಕ್ಷರು

ವಿಶ್ವದಾದ್ಯಂತ ಹಣದುಬ್ಬರದಿಂದ ಶೀಘ್ರವೇ ಪರಿಹಾರ ಸಿಗಲಿದೆ :

ರಘುರಾಮ್ ರಾಜನ್

ನವದೆಹಲಿ : ಜಾಗತಿಕ ಆರ್ಥಿಕತೆಯು ಕಡಿಮೆ ಹಣದುಬ್ಬರದ ಯುಗಕ್ಕೆ ಮರಳಬಹುದು, ಆದ್ದರಿಂದ ಕಠಿಣ ಹಣಕಾಸು ನೀತಿಯನ್ನು ಅಳವಡಿಸಿಕೊಳ್ಳುವ ಕೇಂದ್ರೀಯ ಬ್ಯಾಂಕುಗಳು ಇದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಹೇಳಿದರು. ಬ್ಯಾಂಕ್ ಆಫ್ ಥೈಲ್ಯಾಂಡ್ ಮತ್ತು ಬ್ಯಾಂಕ್ ಫಾರ್ ಇಂಟರ್‌ನ್ಯಾಷನಲ್ ಸೆಟಲೆಂಟ್ಸ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, ಕಡಿಮೆ ಹಣದುಬ್ಬರದ ಯುಗಕ್ಕೆ ಮರಳಲು ನಾವು ಸಿದ್ಧರಾಗಿರಬೇಕು ಎಂದರು.

ಕೇಂದ್ರೀಯ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ನೇತೃತ್ವದ 6 ಸದಸ್ಯರ ಹಣಕಾಸು ನೀತಿ ಸಮಿತಿ (MPC) ಸಭೆ ಸೇರಿ ಹಣಕಾಸು ನೀತಿಯನ್ನು ಪ್ರಕಟಿಸಲಿರುವ ಸಮಯದಲ್ಲಿ ಆರ್‌ಬಿಐನ ಮಾಜಿ ಗವರ್ನರ್ ರಘುರಾಮ್ ರಾಜನ್ ಅವರಿಂದ ಈ ಹೇಳಿಕೆ ಬಂದಿದೆ.

ಕೇಂದ್ರೀಯ ಬ್ಯಾಂಕುಗಳು ಆಲೋಚಿಸುವ

ಅಗತ್ಯವಿದೆ : ಚಿಕಾಗೋ ವಿಶ್ವವಿದ್ಯಾಲಯದ ಬೂತ್ ಸ್ಕೂಲ್ ಆಫ್ ಬಿಸಿನೆಸ್‌ನ ಹಣಕಾಸು ಪ್ರಾಧ್ಯಾಪಕರಾಗಿರುವ ರಾಜನ್, ಹಣದುಬ್ಬರವು ಕೆಳಮಟ್ಟದಿಂದ ಗರಿಷ್ಠ ಮಟ್ಟಕ್ಕೆ ಸಾಗಿದಾಗ ಕೇಂದ್ರೀಯ ಬ್ಯಾಂಕುಗಳು ತಮ್ಮ ನೀತಿಗಳು ತುಂಬಾ ವೇಗವಾಗಿವೆಯೇ ಎಂದು ತಮ್ಮನ್ನು ತಾವು ಕೇಳಿಕೊಳ್ಳಬೇಕು ಎಂದು ಹೇಳಿದರು. ನಮ್ಮನ್ನು ಏಕೆ ಒತ್ತಾಯಿಸಲಾಯಿತು ಎಂಬುದನ್ನು ನಾವು ಪರಿಶೀಲಿಸಬೇಕಾಗಿದೆ ಎಂದು ರಾಜನ್ ಹೇಳಿದರು. ಹಣದುಬ್ಬರ ಹೆಚ್ಚಳವನ್ನು ಗುರುತಿಸಲು ನಮಗೆ ಸಾಧ್ಯವಾಗದಿದ್ದರೆ ಮುಂದಿನ ಬಾರಿ ಅಂತಹ ಪರಿಸ್ಥಿತಿಗೆ ಸಿದ್ಧರಾಗಬೇಕೇ ಎಂದು ನಾವು ಮೌಲ್ಯಮಾಪನ ಮಾಡಬೇಕಾಗಿದೆ ಎಂದು ಅವರು ಹೇಳಿದರು.

ಆದ್ದರಿಂದ, ಕಾಲಾನಂತರದಲ್ಲಿ ಹಣದುಬ್ಬರದ ಚಲನಶೀಲತೆಯಲ್ಲಿ ಬದಲಾವಣೆಗಳನ್ನು ಒದಗಿಸುವ ನೀತಿಗಳನ್ನು ಅನುಸರಿಸುವುದು ಇಂದು ಕೇಂದ್ರ ಬ್ಯಾಂಕುಗಳಿಗೆ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರಿಗೆ ಮೂರು ದಿನಗಳ ನಿರ್ವಹಣೆ ಅಭಿವೃದ್ಧಿ ತರಬೇತಿಯನ್ನು ಏರ್ಪಡಿಸಿರುವ ಕುರಿತು

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ಮತ್ತು ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ಯ ಜಂಟಿ ಸಹಯೋಗದೊಂದಿಗೆ ಪಟ್ಟಣ ಸಹಕಾರ ಬ್ಯಾಂಕುಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕರಿಗೆ ಪೂರ್ಣ ಪ್ರಮಾಣದಲ್ಲಿ ಮೂರು ದಿನಗಳ ಉನ್ನತ ಮಟ್ಟದ “ನಿರ್ವಹಣೆ ಅಭಿವೃದ್ಧಿ ತರಬೇತಿ” (Management Development Programme) ಯನ್ನು ಪ್ರಾರಂಭಿಸಲಾಗಿದೆ. ಇತ್ತೀಚೆಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳು ಆಗುತ್ತಿದ್ದು, ಅವುಗಳನ್ನು ಸಮರ್ಥವಾಗಿ ನಿರ್ವಹಿಸಲು ಈ ದೀರ್ಘಾವಧಿಯ ತರಬೇತಿಯನ್ನು ಏರ್ಪಡಿಸಲಾಗಿದೆ. ಈ ಸದರಿ ತರಬೇತಿಯನ್ನು ದಿನಾಂಕ : 26.12.2022ರಂದು ಬೆಳಿಗ್ಗೆ 09.00 ಗಂಟೆಯಿಂದ ದಿನಾಂಕ : 28.12.2022ರ ಸಾಯಂಕಾಲ 05.30 ಗಂಟೆಯವರೆಗೆ ಒಟ್ಟು ಮೂರು ದಿನಗಳ ಕಾಲ ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ (ಆರ್.ಐ.ಸಿ.ಎಂ) ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560 070 ಇಲ್ಲಿ ಏರ್ಪಡಿಸಲಾಗಿದೆ.

ಈ ಮೂರು ದಿನಗಳ ತರಬೇತಿ ಶಿಬಿರದಲ್ಲಿ ನುರಿತ ಬ್ಯಾಂಕಿಂಗ್ ತಜ್ಞರುಗಳಿಂದ ಉಪನ್ಯಾಸ ನೀಡಲಾಗುವುದು. ನೋಂದಾಯಿಸಿದ ಪ್ರತಿನಿಧಿಗಳಿಗೆ ಮಾತ್ರ ಅವಕಾಶವಿರುತ್ತದೆ. ಈ ತರಬೇತಿ ಶಿಬಿರದ ಶುಲ್ಕದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ದಿನಾಂಕ : 25.11.2022ರಂದು ಮಹಾಮಂಡಳವು ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಬರೆದಿರುವ ಪತ್ರವನ್ನು ತಾವು ನೋಡಬಹುದು. ಪ್ರತಿನಿಧಿ ಶುಲ್ಕವನ್ನು ಚೆಕ್ / ಡಿ.ಡಿ ಅಥವಾ ಎನ್‌ಇಎಫ್‌ಟಿ ಮುಖಾಂತರ ದಿನಾಂಕ : 20.12.2022ರೊಳಗಾಗಿ ಪಾವತಿಸಿ ಮಹಾಮಂಡಳದಲ್ಲಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಮಹಾಮಂಡಳದ ಅಧಿಕಾರಿಗಳಾದ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ರವರುಗಳನ್ನು ಸಂಪರ್ಕಿಸಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರಯವರು ತಿಳಿಸಿರುತ್ತಾರೆ.

ಮನೆಯಲ್ಲಿ ಹಣವನ್ನು ಇಲಿಸಿಕೊಳ್ಳಲು ಮಿತಿ ಎಷ್ಟು ಇದೇ ಗೊತ್ತಾ?

ನವದೆಹಲಿ : ಮನೆಯಲ್ಲಿ ಇಡಬಹುದಾದ ಹಣದ ಮೇಲೆ ಸರ್ಕಾರವು ಮಿತಿಯನ್ನು ನಿಗದಿಪಡಿಸುತ್ತದೆ ಎನ್ನುವ ಸುದ್ದಿ ಒಂದೊಂದು ಬಾರಿ ಹರಿದಾಡುತ್ತಿದೆ. ಈ ನಡುವೆ ಭಾರತವು ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಯಾಗಿರುವುದರಿಂದ, ಅದಕ್ಕೆ ಕನಿಷ್ಠ ಮಿತಿಯನ್ನು ನಿಗದಿಪಡಿಸುವುದು ಕಷ್ಟ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಅಂದ ಹಾಗೇ ನಿಮ್ಮ ಮನೆಯಲ್ಲಿ ಹಣವನ್ನು ಇರಿಸಿಕೊಳ್ಳಲು ಯಾವುದೇ ಮಿತಿಯಿಲ್ಲ ಅಂದ ಹಾಗೇ ನೀವು ಬಯಸಿದಷ್ಟು ಹಣವನ್ನು ನೀವು ಮನೆಯಲ್ಲಿ ಇಡಬಹುದು. ನೀವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಏಕೈಕ ನಿಯಮವೆಂದರೆ ನಿಮ್ಮ ಆದಾಯದ ಮೂಲ ಯಾವುದು ಮತ್ತು ನೀವು ತೆರಿಗೆ ಪಾವತಿಸಿದ್ದೀರಾ ಅಥವಾ ಇಲ್ಲವೇ ಎಂಬುದರ ಪ್ರತಿ ಪ್ರಶ್ನೆಯ ಲೆಕ್ಕವನ್ನು ನೀವು ಹೊಂದಿರಬೇಕು.

ಆದಾಯ ತೆರಿಗೆ ನಿಯಮಗಳ ಪ್ರಕಾರ, ನೀವು ಮನೆಯಲ್ಲಿ ಎಷ್ಟು ಹಣವನ್ನು ಇಟ್ಟುಕೊಳ್ಳಬಹುದು. ನೀವು ಯಾವುದೇ ಕಾರಣಕ್ಕಾಗಿ ತನಿಖಾ ಸಂಸ್ಥೆಯಿಂದ ಸಿಕ್ಕಿಬಿದ್ದರೆ, ನೀವು ಅದರ ಮೂಲವನ್ನು ಸಾಬೀತುಪಡಿಸಬೇಕಾಗುತ್ತದೆ. ಇದರೊಂದಿಗೆ ಐಟಿಆರ್ ಫೋಷಣೆಯನ್ನೂ ತೋರಿಸಬೇಕಾಗುತ್ತದೆ. ನೀವು ಇದನ್ನು ಮಾಡಲು ಸಾಧ್ಯವಾಗದಿದ್ದರೆ ನಿಮ್ಮ ವಿರುದ್ಧ ಕ್ರಮ ತೆಗೆದುಕೊಳ್ಳಬಹುದು. ಅದೇ ಸಮಯದಲ್ಲಿ, ಒಟ್ಟು ಮರು ಪಡೆಯಲಾದ ಮೊತ್ತದ 137% ದಂಡವನ್ನು ವಿಧಿಸಬಹುದು.

ಭಾರತದ ಆದಾಯ ತೆರಿಗೆ ಕಾನೂನುಗಳು ಯಾವುದೇ ಕಾರಣಕ್ಕೂ ರೂ. 2 ಲಕ್ಷಕ್ಕಿಂತ ಹೆಚ್ಚಿನ ನಗದು ವಹಿವಾಟುಗಳನ್ನು ನಿಷೇಧಿಸುತ್ತವೆ. ಉದಾಹರಣೆಗೆ, ನೀವು ಒಂದೇ ವಹಿವಾಟಿನಲ್ಲಿ ರೂ. 3 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಖರೀದಿಸುತ್ತಿದ್ದರೆ, ನೀವು ಚೆಕ್, ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್ ಅಥವಾ ಬ್ಯಾಂಕ್ ವರ್ಗಾವಣೆ ಮೂಲಕ ಪಾವತಿ ಮಾಡಬೇಕಾಗುತ್ತದೆ.



ಎಮ್‌ಸಿಸಿ ಬ್ಯಾಂಕಿನ ಶತಮಾನೋತ್ಸರದ ಶಮಾನೋತ್ಸವ ಸಮಾರಂಭ



ಮಂಗಳೂರು: ಎಮ್‌ಸಿಸಿ ಬ್ಯಾಂಕ್ ಮಂಗಳೂರು ಇದರ ಶತಮಾನೋತ್ಸರದ ಶಮಾನೋತ್ಸವ ಕಾರ್ಯಕ್ರಮ ಮಂಗಳೂರಿನ ಮಿಲಗ್ರಿಸ್ ಕಾಲೇಜು ಮೈದಾನದಲ್ಲಿ ದಿನಾಂಕ : 27.11.2022 ರಂದು ಎಮ್‌ಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಕಾರ್ಯಕ್ರಮಕ್ಕೆ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಪೀಟರ್ ಪಾವ್ಲ ಸಲ್ವಾನ್ಟಾ ದೀಪ ಬೆಳಗಿಸಿ ಚಾಲನೆ ನೀಡಿದರು. ಬಳಿಕ ಎಮ್‌ಸಿಸಿ ಬ್ಯಾಂಕಿನ ಸಂಸ್ಥಾಪಕ ಪಿ.ಎಫ್.ಎಕ್ಸ್. ಸಲ್ವಾನ್ಟಾ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆಯನ್ನು ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಪೀಟರ್ ಪಾವ್ಲ ಸಲ್ವಾನ್ಟಾ, ಎಮ್.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಸೇರಿ ನೆರವೇರಿಸಿದರು.

ದೀಪ ಬೆಳಗಿಸಿ ಮಾತನಾಡಿದ ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಪೀಟರ್ ಪಾವ್ಲ ಸಲ್ವಾನ್ಟಾ, ಎಮ್.ಸಿ.ಸಿ. ಬ್ಯಾಂಕ್ ನೂರತ್ತು ಸಂವತ್ಸರವನ್ನು ಸಂಪೂರ್ಣಗೊಳಿಸಿ ಬೆಳೆದು ನಿಂತಿರುವುದು ಹೆಮ್ಮೆಯ ವಿಚಾರ. ಈ ಅಭಿವೃದ್ಧಿಗೆ ಮೂಲ ಕಾರಣ ಬ್ಯಾಂಕ್ ನೀಡಿದ ಸೇವೆ. ಎಮ್‌ಸಿಸಿ ಬ್ಯಾಂಕಿನ ಸೇವೆ ಹೇಗೆಂದರೆ ಕೇಳಿದ್ದಕ್ಕಿಂತ ಹೆಚ್ಚಾಗಿ ಕೊಡುವಂತಹದಾಗಿದೆ. ಈ ಮೂಲಕ ಬೆಳೆದು ನಿಂತ ಎಮ್.ಸಿ.ಸಿ. ಬ್ಯಾಂಕ್ ಇದೀಗ ತನ್ನ ಲಾಭಾಂಶದಲ್ಲಿ ಅಶ್ವತ್ಥ ಕುಟುಂಬಗಳಿಗೆ ಧತ್ತಿದೇಣಿಗೆ ನೀಡುವ ಮೂಲಕ ಇತರರಿಗೆ ಮಾದರಿಯಾಗಿ ಬೆಳೆಯಲಿದೆ ಎಂದವರು ಹೇಳಿದರು.

ಕಾರ್ಯಕ್ರಮವನ್ನು ಆಶೀರ್ವಚಿಸಿ ಮಾತನಾಡಿದ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಜೆರಾಲ್ಡ್ ಐಸಾಕ್ ಲೋಬೊ ಯಾವುದೇ ಒಂದು ಸಂಸ್ಥೆಯ ಸೇವೆ ಪರಿಪೂರ್ಣತೆಗೆ ಮೂರು ಅಂಶಗಳು ಮುಖ್ಯವಾಗಿದೆ. ಉತ್ತಮ ಆಡಳಿತ, ಸಮರ್ಪಣಾ ಮನೋಭಾವದ ಸಿಬ್ಬಂದಿಗಳು ಮತ್ತು ಗ್ರಾಹಕರು ಇದ್ದೇ ಯಾವುದೇ ಸಂಸ್ಥೆ ಬೆಳೆದು ನಿಲ್ಲಲು ಸಾಧ್ಯ ಅದರಂತೆ ಮಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಆರಂಭವಾದ ಎಮ್.ಸಿ.ಸಿ. ಬ್ಯಾಂಕ್ ಇದೀಗಾ 110 ವರ್ಷಗಳನ್ನು ಪೂರೈಸಿದೆ. ಅದಕ್ಕೆ ಇಲ್ಲಿನ ಆಡಳಿತ ಮಂಡಳಿ, ಸಿಬ್ಬಂದಿಗಳು ಮತ್ತು ಗ್ರಾಹಕರೇ ಮೂಲಕ ಈ ಸಂಸ್ಥೆಯ ಇನ್ನಷ್ಟು ಯಶಸ್ಸು ಅಭಿವೃದ್ಧಿ ಪಥದತ್ತ ಸಾಗಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಎಮ್‌ಸಿಸಿ ಬ್ಯಾಂಕಿನ ಹೆಸರು ಮೂಡಿ ಬರುವಂತಾಗಲಿ ಎಂದು ಅವರು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಎಮ್‌ಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಸ್ವಾಗತಿಸಿ ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಬ್ಯಾಂಕಿನ ಹಿನ್ನೋಟ, ಪ್ರಸ್ತುತ ಆಡಳಿತ ಮಂಡಳಿಯ ಕಾರ್ಯೋದ್ದೇಶಗಳ ಕಿರುನೋಟ ಮತ್ತು ಬ್ಯಾಂಕಿನ ಭವಿಷ್ಯದ ಮುನ್ನೋಟವನ್ನು ಹಂಚಿಕೊಂಡರು. ಎಮ್‌ಸಿಸಿ ಬ್ಯಾಂಕ್ ಕೇವಲ ಆರ್ಥಿಕ ಸಂಸ್ಥೆಯಲ್ಲ, ಸಮಾಜದ ಕಷ್ಟ ಕಾರ್ಪಣಕ್ಕೆ ಸ್ಪಂದಿಸುವ ಸಂಸ್ಥೆಯಾಗಿಯೂ ರೂಪುಗೊಂಡಿದೆ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಸಿಗುವ ಸೇವೆಗಿಂತಲೂ ನಮ್ಮ ಬ್ಯಾಂಕಿನಲ್ಲಿ ಹೆಚ್ಚಿನ ಸೇವೆ ನೀಡಲಾಗುತ್ತಿದೆ. 16 ಶಾಖೆಗಳ ಪೈಕಿ 14 ಶಾಖೆಗಳು ಹವಾನಿಯಂತ್ರಿತಗೊಂಡಿವೆ. ಸಾಲ ವಸೂಲಾತಿಯಲ್ಲೂ ಪ್ರಗತಿ ಸಾಧಿಸಿದೆ ಎಂದರು. ಕಾರ್ಯಕ್ರಮದಲ್ಲಿ ಅರ್ಸುಲಾಯ್ಸ್ ಮದರ್ ಜನರಲ್ ಸಿಸ್ಟರ್ ಮಿಲ್ಲಿ ಫೆರ್ನಾಂಡಿಸ್ ಇವರು ಹಾಜರಿದ್ದರು. ಕಾರ್ಯಕ್ರಮದ ಪ್ರಯುಕ್ತ ಹೊರತರಲಾದ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಾಯಿತು.

ಬ್ಯಾಂಕಿನ ಮಾಜಿ ಅಧ್ಯಕ್ಷ ವಲೆಂಟೈನ್ ಡಿಸಿಲ್ವಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಹಾಗೇನೆ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಜೆರಾಲ್ಡ್ ಐಸಾಕ್ ಲೋಬೊ, ಮಂಗಳೂರು ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ|| ಪೀಟರ್ ಪಾವ್ಲ ಸಲ್ವಾನ್ಟಾ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಮಹಾಪ್ರಬಂಧಕ ಸುನಿಲ್ ಮಿನೇಜಸ್, ಉಪ ಮಹಾಪ್ರಬಂಧಕ ರಾಜ್ ಮಿನೇಜಸ್ ಹಾಗೂ ಹಿರಿಯ ವ್ಯವಸ್ಥಾಪಕ ಡೆರಿಲ್ ಲಸ್ತಾದೊ ರವರನ್ನು ಸನ್ಮಾನಿಸಲಾಯಿತು. ಸಭಾ ಕಾರ್ಯಕ್ರಮಕ್ಕೆ ಮುನ್ನ ಮಿಲಗ್ರಿಸ್ ಚರ್ಚ್‌ನಲ್ಲಿ ಬಲಿಪೂಜೆ ನೆರವೇರಿಸಲಾಯಿತು.

ಎಂ‌ಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ಜೆರಾಲ್ಡ್ ಜೂಡ್ ಡಿಸಿಲ್ವಾ ನಿರ್ದೇಶಕರುಗಳಾದ ಆ್ಯಂಡ್ರೂ ಡಿಸೋಜ, ಮಾರ್ಸಲ್ ಎಮ್ ಡಿಸೋಜ, ಜೋಸೆಫ್ ಅನಿಲ್ ಪತ್ರಾವೊ, ಹೆರಾಲ್ಡ್ ಮೊಂತೇರೊ, ಎಲ್‌ರಾಯ್‌ಕ್ರಾಸ್ತೊ, ಜೆ.ಪಿ ರೊಡ್ರಿಗಸ್, ಡೇವಿಡ್ ಡಿಸೋಜ, ರೋಶನ್ ಡಿಸೋಜ, ಡಾ|| ಜೆರಾಲ್ಡ್ ಪಿಂಟೊ, ಐರಿನ್ ರೆಬೆಲ್ಲೊ, ಡಾ|| ಫ್ರೀಡಾ ಡಿಸೋಜ, ಸಿ.ಜಿ ಪಿಂಟೊ, ಸುಶಾಂತ್ ಸಲ್ವಾನ್ಟಾ, ಫೆಲಿಕ್ಸ್ ಡಿಕ್ರೂಜ್, ಆಲ್ವಿನ್ ಮೊಂತೇರೊ, ಶರ್ಮಿಳಾ ಮಿನೇಜಸ್ ಮತ್ತಿತರರು ಉಪಸ್ಥಿತರಿದ್ದರು.

ಮಹಾಪ್ರಬಂಧಕ ಸುನಿಲ್ ಮಿನೇಜಸ್ ವಂದಿಸಿದರು. ನೆಲ್ಸನ್ ಮೋನಿಸ್ ನಿರೂಪಿಸಿದರು. ಬಳಿಕ ಮನೋರಂಜನಾ ಕಾರ್ಯಕ್ರಮ ನಡೆಯಿತು.

ದಿನಾಂಕ: 10.12.2022 ಮತ್ತು 11.12.2022ರಂದು ಶಿರಸಿಯಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ ಮತ್ತು ಅಧಿಕಾರಿಗಳಿಗೆ ರಾಜ್ಯ ಮಟ್ಟದ ಎರಡು ದಿನದ ವಿಚಾರ ಸಂಕರಣ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ಪಟ್ಟಣ ಸಹಕಾರ ಬ್ಯಾಂಕುಗಳ ಆಡಳಿತ ಮಂಡಳಿ ಸದಸ್ಯರುಗಳಿಗೆ ಮತ್ತು ಅಧಿಕಾರಿ ವರ್ಗದವರಿಗೆ ದಿನಾಂಕ: 10.12.2022ರಂದು ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕರಣವನ್ನು ಎಮ್.ಇ.ಎಸ್. ಕಾಲೇಜ್ ಆಫ್ ಕಾಮರ್ಸ್, ಕಾಲೇಜ್ ರಸ್ತೆ, ಶಿರಸಿ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಏರ್ಪಡಿಸಲಾಗಿದೆ. ಈ ವಿಚಾರ ಸಂಕರಣದಲ್ಲಿ ಪಟ್ಟಣ ಸಹಕಾರ ಬ್ಯಾಂಕುಗಳ ಕುರಿತು ಆರ್‌ಬಿಐನ ಇತ್ತೀಚಿನ ಸುತ್ತೋಲೆಗಳು, ಪಟ್ಟಣ ಸಹಕಾರ ಬ್ಯಾಂಕುಗಳಿಗೆ ಸಂಬಂಧಿಸಿದ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ / ನಿಯಮದಲ್ಲಿನ ಪ್ರಮುಖ ನಿಬಂಧನೆಗಳು ಕುರಿತು ನುರಿತ ತಜ್ಞರುಗಳು ಉಪನ್ಯಾಸ ನೀಡಲಿದ್ದಾರೆ.

ಈ ವಿಚಾರ ಸಂಕರಣದಲ್ಲಿ ತಮ್ಮ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರುಗಳು ಮತ್ತು ಅಧಿಕಾರಿ ವರ್ಗದವರು ಭಾಗವಹಿಸಿ, ಈ ವಿಚಾರ ಸಂಕರಣದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ತಿಳಿಸಿರುತ್ತಾರೆ.

ದಿನಾಂಕ: 11.12.2022ರಂದು ಶಿರಸಿ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನವರು ಯಲ್ಲಾಪುರ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಡಾ|| ವಿ.ಎಸ್. ಸೋಂದೆಯವರ ಸ್ಮರಣಾರ್ಥ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಿರುತ್ತಾರೆ. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಮಹಾಮಂಡಳದ ಅಧ್ಯಕ್ಷರಾದ ಶ್ರೀ ಎಚ್.ಕೆ. ಪಾಟೀಲರವರು ಭಾಗವಹಿಸಲಿದ್ದಾರೆ. ಆರ್‌ಬಿಐನ ಕೇಂದ್ರ ಮಂಡಳಿಯ ನಿರ್ದೇಶಕರಾದ ಶ್ರೀ ಸತೀಶ್ ಕೆ. ಮರಾಠೆ ರವರು “Road ahead for Urban Co-operative Banks” ಕುರಿತು ಉಪನ್ಯಾಸ ನೀಡಲಿದ್ದಾರೆ. ಪ್ರಯುಕ್ತ, ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ತಪ್ಪದೇ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರ ತಿಳಿಸಿರುತ್ತಾರೆ. ಈಗಾಗಲೇ ತಮ್ಮ ಬ್ಯಾಂಕಿನ ಇ-ಮೇಲ್ ವಿಳಾಸಕ್ಕೆ ವಿಚಾರ ಸಂಕರಣದ ಸುತ್ತೋಲೆಯನ್ನು ಕಳುಹಿಸಿಕೊಡಲಾಗಿದೆ.

ಭಾರತದ ನಿರುದ್ಯೋಗ ಪ್ರಮಾಣ ಶೇ.8ಕ್ಕೆ ಏರಿಕೆ

ಭಾರತದ ನಿರುದ್ಯೋಗ ಪ್ರಮಾಣ ನವೆಂಬರ್‌ನಲ್ಲಿ ಶೇ.8ರಷ್ಟು ಏರಿಕೆಯಾಗಿದೆ. ಕಳೆದ 3 ತಿಂಗಳಲ್ಲಿ ಗರಿಷ್ಠ ಪ್ರಮಾಣ ಇದಾಗಿದೆ. ಹಿಂದಿನ ತಿಂಗಳು ಶೇ.7.77ರಷ್ಟಿತ್ತು ಎಂದು ಭಾರತೀಯ ವಿಶ್ವೀಯ ನಿರ್ವಹಣಾ ಕೇಂದ್ರದ ವರದಿ ಹೇಳಿದೆ. ನಗರದ ನಿರುದ್ಯೋಗ ಪ್ರಮಾಣ ಶೇ.8.9ಕ್ಕೆ ಹೆಚ್ಚಾಗಿದೆ. ಕಳೆದ ತಿಂಗಳು ಶೇ.7.2ರಷ್ಟಿತ್ತು. ಗ್ರಾಮೀಣ ನಿರುದ್ಯೋಗ ಪ್ರಮಾಣ ಶೇ.8.04 ರಿಂದ ಶೇ.7.55ಕ್ಕೆ ಕುಸಿದಿದೆ ಎಂದು ಮುಂಬೈ ಮೂಲದ ಸಂಸ್ಥೆಯ ವರದಿ ತಿಳಿಸಿದೆ. ಆದಾಗ್ಯೂ ಸರ್ಕಾರ ಅಧಿಕೃತ ಅಂಕಿ ಅಂಶ ಪ್ರಕಟಿಸಿಲ್ಲ.

ಪಾನ್ ಕಾರ್ಡ್ ಹೊಂದಿದ ಎಲ್ಲರಿಗೂ ಆದಾಯ ತೆರಿಗೆ ಇಲಾಖೆಯಿಂದ ಮುಖ್ಯ ಮಾಹಿತಿ

ಮುಂಬಯಿ: ನೀವು ಮಾರ್ಚ್ 31, 2023 ರೊಳಗೆ ನಿಮ್ಮ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಅನ್ನು ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅವಧಿ ಮುಗಿಯುತ್ತದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗಿದ್ದರೆ ಅದು ಕೇವಲ ಪ್ಯಾಸ್‌ಪೋರ್ಟ್ ತುಂಡಾಗಿ ಉಳಿಯುತ್ತದೆ, ನೀವು ಅದನ್ನು ಎಲ್ಲಿಯೂ ಬಳಸಲು ಸಾಧ್ಯವಾಗುವುದಿಲ್ಲ ಎಂದು ಇತ್ತೀಚೆಗಷ್ಟೇ ಆದಾಯ ತೆರಿಗೆ ಇಲಾಖೆ ಕೂಡ ಈ ಬಗ್ಗೆ ತಿಳಿಸಿದೆ. ಆದಾಯ ತೆರಿಗೆ ಕಾಯ್ದೆ, 1961 ರ ಪ್ರಕಾರ, ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಲು ಕೊನೆಯ ದಿನಾಂಕ : 31.3.2023 ಆಗಿದೆ. ವಿನಾಯಿತಿ ವರ್ಗದ ಅಡಿಯಲ್ಲಿ ಬರದ ಎಲ್ಲಾ ಪ್ಯಾನ್ ಹೊಂದಿರುವವರು, ವಿಫಲವಾದರೆ ಲಿಂಕ್ ಮಾಡದ ಪ್ಯಾನ್ ನಿಷ್ಕ್ರಿಯವಾಗುತ್ತದೆ. ತಡ ಮಾಡಬೇಡಿ, ಇಂದೇ ಲಿಂಕ್ ಮಾಡಿ ಎಂದು ಟ್ವೀಟ್ ಮಾಡಲಾಗಿದೆ.



ಮಾರ್ಚ್ 31, 2022 ರಂದು ಅಥವಾ ಮೊದಲು ತಮ್ಮ ಆಧಾರ್‌ನೊಂದಿಗೆ ಪ್ಯಾನ್ ಅನ್ನು ಲಿಂಕ್ ಮಾಡಬೇಕು. 14/22-TPL ಅನ್ನು ಮಾರ್ಚ್ 30, 2022 ರಂದು ನೀಡಲಾಗಿದೆ. ಆಧಾರ್-ಪಾನ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ತಮ್ಮ ಪ್ಯಾನ್ ಮತ್ತು ಆಧಾರ್ ಅನ್ನು ಲಿಂಕ್ ಮಾಡದಿರುವ ತೆರಿಗೆದಾರರು 500 ರೂಪಾಯಿ ಶುಲ್ಕ ಪಾವತಿಸಬೇಕಾಗುತ್ತದೆ. ಹೆಚ್ಚುವರಿಯಾಗಿ, ಜೂನ್ 30, 2023 ರಿಂದ, ತಮ್ಮ ಆಧಾರ್ ಕಾರ್ಡ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡುವ ವ್ಯಕ್ತಿಗಳು 1000 ರೂ. ಶುಲ್ಕವನ್ನು ಪಾವತಿಸಬೇಕು.

1000 ರೂಪಾಯಿ ಶುಲ್ಕ : ನೀವು ಇನ್ನೂ ನಿಮ್ಮ ಆಧಾರ್ ಕಾರ್ಡ್ ಅನ್ನು ನಿಮ್ಮ ಪ್ಯಾನ್ ಕಾರ್ಡ್‌ಗೆ ಲಿಂಕ್ ಮಾಡದಿದ್ದರೆ ಮತ್ತು ಆದಾಯ ತೆರಿಗೆ ಇಲಾಖೆಯಿಂದ ಸುತ್ತೋಲೆಯನ್ನು ಸ್ವೀಕರಿಸಿದ ನಂತರ ಹಾಗೆ ಮಾಡಿದರೆ, ನೀವು ರೂ. 1000

CBDT ಸುತ್ತೋಲೆ : CBDT ಯ ಸುತ್ತೋಲೆ F. No. 370142/ ಪ್ರಕಾರ, ಜುಲೈ 1, 2017 ರಂತೆ ಪ್ಯಾನ್ ಅನ್ನು ನಿಗದಿಪಡಿಸಿದ ಮತ್ತು ಆಧಾರ್ ಸಂಖ್ಯೆಯನ್ನು ಸ್ವೀಕರಿಸಲು ಅರ್ಹತೆ ಪಡೆದಿರುವ ಪ್ರತಿಯೊಬ್ಬ ವ್ಯಕ್ತಿಯು

ವೆಚ್ಚವನ್ನು ಪಾವತಿಸಬೇಕಾಗುತ್ತದೆ. ಮಾರ್ಚ್ 31, 2023 ರೊಳಗೆ ಪ್ಯಾನ್ ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ಅವಧಿ ಮುಗಿಯುತ್ತದೆ ಮತ್ತು ನಂತರದ ಅವಧಿಯನ್ನು ಹೊಂದಿರುವುದಿಲ್ಲ ಎಂದು ಹೇಳಲಾಗಿದೆ.

ಡಿ.17ರಂದು ವರ್ತುವಲ್ ಸಭೆ ನಡೆಸಲಾದ ಜಿಎಸ್‌ಟಿ ಮಂಡಳಿ

ನವದೆಹಲಿ : ಜಿಎಸ್‌ಟಿ ಮಂಡಳಿಯ 48ನೇ ಸಭೆಯು ಡಿಸೆಂಬರ್ 17ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿದೆ ಎಂದು ಮಂಡಳಿಯು ತಿಳಿಸಿದೆ. ಕ್ಯಾಸಿನೋ, ಆನ್‌ಲೈನ್ ಆಟಗಳು ಹಾಗೂ ಕುದುರೆ ರೇಸ್‌ಗೆ ಎಷ್ಟು ಪ್ರಮಾಣದ ಜಿಎಸ್‌ಟಿ ವಿಧಿಸಬೇಕು ಎನ್ನುವ ಕುರಿತು ಹಾಗೂ ಜಿಎಸ್‌ಟಿ ಮೇಲ್ಮನವಿ ನ್ಯಾಯಮಂಡಳಿ ರಚನೆ ಮಾಡುವ ಕುರಿತು ರಾಜ್ಯ ಹಣಕಾಸು ಸಚಿವರ ಸಮಿತಿಯ ವರದಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿದೆ.

ಭಾರತೀಯ ದಂಡ ಸಂಹಿತೆಯಲ್ಲಿ (ಐಪಿಸಿ) ಅಡಕವಾಗಿರುವ ಶಿಕ್ಷಾರ್ಹ ಅಪರಾಧಗಳ ಉಲ್ಲೇಖವನ್ನು ಜಿಎಸ್‌ಟಿ ಕಾಯ್ದೆಯಿಂದ ತೆಗೆಯುವ ಬಗ್ಗೆ ಅಧಿಕಾರಿಗಳು ಸಿದ್ಧಪಡಿಸಿರುವ ವರದಿಯನ್ನೂ ಚರ್ಚೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ.



ಡಿಸೆಂಬರ್‌ನಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಈ ಪ್ರಮುಖ ಬದಲಾವಣೆ

ಡಿಸೆಂಬರ್ ತಿಂಗಳಲ್ಲಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಗಿರುವ ಪ್ರಮುಖ ಬದಲಾವಣೆಗಳಾಗಿವೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ಡಿಜಿಟಲ್ ರೂಪಾಯಿಯನ್ನು ಪ್ರಾಯೋಗಿಕವಾಗಿ ಆರಂಭ ಮಾಡಿದೆ. ಡಿಸೆಂಬರ್ 1, 2022ರಿಂದ ಆರಂಭಿಸಿದೆ. ಹಾಗೆಯೇ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಮೇಲೆ ಕಡಿಮೆ ಬಡ್ಡಿರದರಲ್ಲಿ ಸಾಲವನ್ನು ನೀಡುತ್ತಿದೆ. ಹಾಗೆಯೇ ಯೆಸ್ ಬ್ಯಾಂಕ್‌ನಲ್ಲಿಯೂ ಕೆಲವು ಬದಲಾವಣೆಗಳು ಆಗಿವೆ. ಈ ಬಗ್ಗೆ ಇಲ್ಲಿದೆ ಮಾಹಿತಿ.

ಡಿಜಿಟಲ್ ರೂಪಾಯಿಯ ಆರಂಭ : ರಿಸರ್ವ್ ಬ್ಯಾಂಕ್ ರಿಟೇಲ್ ಡಿಜಿಟಲ್ ರೂಪಾಯಿಯನ್ನು ಡಿಸೆಂಬರ್ 1, 2022ರಿಂದ ಪ್ರಾಯೋಗಿಕ ಆರಂಭ ಮಾಡಿದೆ. ಇದನ್ನು ಸಿಬಿಡಿಸಿ ಅಥವಾ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಎಂದು ಕೂಡಾ ಕರೆಯಲಾಗುತ್ತದೆ. ನಗದು ರಹಿತ ವಹಿವಾಟಿಗೆ ಅಧಿಕ ಪ್ರೇರಣೆ ನೀಡುವ ನಿಟ್ಟಿನಲ್ಲಿ ಆರ್‌ಬಿಐ ಡಿಜಿಟಲ್ ಕರೆನ್ಸಿಯನ್ನು ಪರಿಚಯಿಸಲಾಗಿದೆ. ಇದರಲ್ಲಿ ಬೇರೆ ಬೇರೆ ಪೇಮೆಂಟ್ ವಿಧಾನವಿದೆ. ಜನರು ಬ್ಯಾಂಕಿನಿಂದ ಮೊದಲು ಡಿಜಿಟಲ್ ಕರೆನ್ಸಿಯನ್ನು ಖರೀದಿ ಮಾಡಬೇಕಿದೆ. ಇದು ವ್ಯಾಲೆಟ್ ರೂಪದಲ್ಲಿರುತ್ತದೆ. ನೀವು ಯಾವುದೇ ವಸ್ತುವನ್ನು ಖರೀದಿ ಮಾಡುವಾಗ ಡಿಜಿಟಲ್ ಕರೆನ್ಸಿ ರೂಪದಲ್ಲಿ ಪಾವತಿ ಮಾಡಬಹುದು. ಇದು ಸದ್ಯ ಪ್ರಾಯೋಗಿಕ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ವಿಸ್ತರಣೆ ಮಾಡಲಾಗುತ್ತದೆ.

ರೆಪೋ ದರ ಬದಲಾವಣೆ ಸಾಧ್ಯತೆ : ಕಳೆದ ಮೇ ತಿಂಗಳಿನಿಂದ ಸೆಪ್ಟೆಂಬರ್‌ವರೆಗೆ ಆರ್‌ಬಿಐ ಒಟ್ಟು ನಾಲ್ಕು ಬಾರಿ ರೆಪೋ ದರವನ್ನು ಹೆಚ್ಚಳ ಮಾಡಿದೆ. ಡಿಸೆಂಬರ್ 5ರಿಂದ 7ರವರೆಗೆ ಮಾನೆಟರಿ ಪಾಲಿಸಿ ಕಮೀಟಿ (ಎಂಪಿಸಿ) ಸಭೆ ನಡೆಯಲಿದ್ದು ಈ ಸಭೆಯ ಅಂತ್ಯದಲ್ಲಿ ಅಂದರೆ ಡಿಸೆಂಬರ್ 7ರಂದು ಆರ್‌ಬಿಐ ರೆಪೋ ದರ ಪರಿಷ್ಕರಣೆ ಮಾಡುವ ಸಾಧ್ಯತೆ ಇದೆ. ಹಣದುಬ್ಬರವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಬ್ಯಾಂಕ್ ಈಗಾಗಲೇ ರೆಪೋ ದರವನ್ನು ಶೇಕಡ 1.9 ಅಥವಾ 190 ಮೂಲಾಂಕ ಅಧಿಕ ಮಾಡಿದೆ. ಈಗ ರೆಪೋ ದರ ಶೇಕಡ 5.90ಕ್ಕೆ ಏರಿಕೆಯಾಗಿದೆ. ಹಣದುಬ್ಬರವನ್ನು ಶೇಕಡ 6ರಿಂದ ಕೆಳಕ್ಕೆ ಇಳಿಸುವುದು ಆರ್‌ಬಿಐನ ಗುರಿಯಾಗಿದೆ. ಮುಂದಿನ ಸಭೆಯ ಬಳಿಕ ಆರ್‌ಬಿಐ 25ರಿಂದ 50 ಮೂಲಾಂಕದವರೆಗೆ ರೆಪೋ ದರ ಹೆಚ್ಚಿಸುವ ನಿರೀಕ್ಷೆ ಇದೆ.

ಕ್ರೆಡಿಟ್ ಕಾರ್ಡ್ ಕನಿಷ್ಠ ಪಾವತಿ : ಕ್ರೆಡಿಟ್ ಕಾರ್ಡ್‌ನಲ್ಲಿ ಎಷ್ಟರವರೆಗೆ ಕನಿಷ್ಠ



ಪಾವತಿ ಮಾಡಬಹುದು ಅಥವಾ ಮಿತಿ ಎಷ್ಟು ಎಂಬುವುದನ್ನು ಬ್ಯಾಂಕುಗಳು ಅಥವಾ ಕಾರ್ಡ್ ಜಾರಿ ಮಾಡುವ ಸಂಸ್ಥೆಗಳು ನಿಗದಿ ಮಾಡಲು ಆರ್‌ಬಿಐ ಅಕ್ಟೋಬರ್‌ನಲ್ಲಿ ಜಾರಿ ಮಾಡಿದ ನೋಟಿಸ್ ಮೂಲಕ ತಿಳಿಸಿದೆ. ಇದರಿಂದಾಗಿ ಕಾರ್ಡ್‌ದಾರರು ಸಾಲದ ಹೊರೆಯಿಂದ ಹೊರಬರಲು ಸಾಧ್ಯವಾಗಲಿದೆ. ಅಧಿಕ ಖರ್ಚು ಮಾಡುವುದು ಕೂಡಾ ಕಡಿಮೆಯಾಗಲಿದೆ ಎಂಬುವುದು ಆರ್‌ಬಿಐನ ಅಭಿಪ್ರಾಯವಾಗಿದೆ.

ಯೆಸ್‌ಬ್ಯಾಂಕ್‌ನಲ್ಲಿ ಎಸ್‌ಎಂಎಸ್ ಅಲರ್ಟ್ ಸ್ಥಗಿತ : ಯೆಸ್ ಬ್ಯಾಂಕ್ ಡಿಸೆಂಬರ್ 1, 2022ರಿಂದ ಎಸ್‌ಎಂಎಸ್ ಬ್ಯಾಲೆನ್ಸ್ ಅಲರ್ಟ್ ಅನ್ನು ಸ್ಥಗಿತ ಮಾಡಿದೆ. ಅಂದರೆ ಈ ಹಿಂದೆ ನೀವು ನಡೆಸಿದ ಬ್ಯಾಂಕಿಂಗ್ ವಹಿವಾಟಿನ ಬಗ್ಗೆ ಎಸ್‌ಎಂಎಸ್ ಮೂಲಕ ನಿಮಗೆ ಅಲರ್ಟ್ ಲಭ್ಯವಾಗುತ್ತಿತ್ತು. ಆದರೆ ಈಗ ಈ ಸೇವೆಯನ್ನು ಬ್ಯಾಂಕ್ ಸ್ಥಗಿತಗೊಳಿಸಲಿದೆ. ಆದರೆ ಆನ್‌ಲೈನ್ ವಹಿವಾಟು ಪ್ರಕ್ರಿಯೆ ಎಂದಿನಂತೆ ನಡೆಸಬಹುದು. ಅದರಲ್ಲಿ ಯಾವುದೇ ಬದಲಾವಣೆ ಉಂಟಾಗುವುದಿಲ್ಲ ಎಂದು ಕೂಡಾ ಬ್ಯಾಂಕ್ ಮಾಹಿತಿ ನೀಡಿದೆ. ವಂಚನೆ ಹಾಗೂ ಡೇಟಾ ಕಳ್ಳತನ ಹೆಚ್ಚಾದ ಕಾರಣದಿಂದಾಗಿ ಈ ಸೇವೆಯನ್ನು ಯೆಸ್‌ಬ್ಯಾಂಕ್ ಸ್ಥಗಿತಗೊಳಿಸಿದೆ. ನಿಮಗೆ ಎಸ್‌ಎಂಎಸ್ ಅಲರ್ಟ್ ಬೇಕಾಗಿದ್ದರೆ, ಆನ್‌ಲೈನ್‌ಸೇವೆಯನ್ನು ಪಡೆಯಬಹುದು.

ಜಿಎಸ್‌ಟಿಯಲ್ಲಿ ಕರ್ನಾಟಕ ಉತ್ತಮ ಬೆಳವಣಿಗೆ ದರ

ಬೆಂಗಳೂರು : ಪ್ರಸಕ್ತ ಆರ್ಥಿಕ ವರ್ಷದಲ್ಲಿ ನವೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ ಒಟ್ಟು ರೂ.80,269 ಕೋಟಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ರಾಜ್ಯವು ಜಿಎಸ್‌ಟಿ ಸಂಗ್ರಹದಲ್ಲಿ ಶೇಕಡ 34ರಷ್ಟು ಪ್ರಗತಿ ಸಾಧಿಸಿದ್ದು, ಬೆಳವಣಿಗೆ ದರದಲ್ಲಿ ದೇಶದಲ್ಲೇ ಅಗ್ರ ಸ್ಥಾನಕ್ಕೇರಿದೆ. 2021-22ರಲ್ಲಿ ಕೇಂದ್ರ ಜಿಎಸ್‌ಟಿ ಮತ್ತು ರಾಜ್ಯದ ಪಾಲಿನ ಜಿಎಸ್‌ಟಿ ಸೇರಿದಂತೆ ರೂ. 1 ಲಕ್ಷ ಕೋಟಿಗಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗಿತ್ತು. ರಾಜ್ಯದ ಪಾಲಿನ ಜಿಎಸ್‌ಟಿ ಮೂಲದಿಂದ ರೂ. 45,947 ಕೋಟಿ ವರಮಾನ ಸಂಗ್ರಹದ ಗುರಿ ಇತ್ತು. ಅದನ್ನು ಮೀರಿದ ಸಾಧನೆಯಾಗಿದ್ದು, ರಾಜ್ಯಕ್ಕೆ ಎಸ್‌ಜಿಎಸ್‌ಟಿ ರೂಪದಲ್ಲಿ ರೂ.54,796 ಕೋಟಿ ಲಭಿಸಿತ್ತು.



ವರ್ಷಗಳ ನಂತರ ಮಾರಾಟ ಮಾಡಿದಾಗ ಸಿಗುವ ಲಾಭಕ್ಕೆ, ಆಭರಣಗಳನ್ನು ಮೂರು ವರ್ಷಗಳ ನಂತರ ಮಾರಾಟ ಮಾಡಿದಾಗ ಬರುವ ಲಾಭಕ್ಕೆ ಎಲ್‌ಟಿಸಿಜಿ ತೆರಿಗೆ ಅನ್ವಯವಾಗುತ್ತದೆ. 'ಬಂಡವಾಳ ವೃದ್ಧಿ ತೆರಿಗೆಯನ್ನು ಸರಳೀಕರಿಸುವ ಹಾಗೂ ಅದನ್ನು ತೆರಿಗೆದಾರ ಸ್ನೇಹಿ ಆಗಿಸುವ ಉದ್ದೇಶ ಇದೆ. ಬೇರೆ ಬೇರೆ ಆಸ್ತಿಗಳ ವಿಚಾರವಾಗಿ ಇರುವ ಭಿನ್ನ ತೆರಿಗೆ ಪ್ರಮಾಣಗಳಲ್ಲಿ ಸಮಾನತೆ ತರುವ ಉದ್ದೇಶವೂ ಇದೆ' ಎಂದು ಮೂಲಗಳು ಹೇಳಿವೆ. ಫೆಬ್ರವರಿಯಲ್ಲಿ ಮಂಡನೆಯಾಗುವ ಕೇಂದ್ರ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡುವ ನಿರೀಕ್ಷೆ ಇದೆ.

ಬಂಡವಾಳ ವೃದ್ಧಿ ತೆರಿಗೆ : ಬದಲಾವಣೆ ಸಾಧ್ಯತೆ

ನವದೆಹಲಿ : ದೀರ್ಘಾವಧಿ ಬಂಡವಾಳ ವೃದ್ಧಿ ತೆರಿಗೆಯಲ್ಲಿ (ಎಲ್‌ಟಿಸಿಜಿ) ಕೆಲವು ಬದಲಾವಣೆಗಳನ್ನು ತರಲು ಕೇಂದ್ರ ಹಣಕಾಸು ಸಚಿವಾಲಯ ಪರಿಶೀಲನೆ ನಡೆಸಿದೆ. ಒಂದು ವರ್ಷಕ್ಕಿಂತ ಹೆಚ್ಚಿನ ಅವಧಿಗೆ ಡಿಮ್ಯಾಟ್ ಖಾತೆಯಲ್ಲಿ ಇರಿಸಿಕೊಂಡ ಷೇರುಗಳ ಮಾರಾಟ ಮಾಡಿದ ನಂತರ ಬರುವ ಲಾಭಕ್ಕೆ ಈಗ ಎಲ್‌ಟಿಸಿಜಿ ತೆರಿಗೆ ಅನ್ವಯವಾಗುತ್ತಿದೆ. ಸ್ಥಿರಾಸ್ತಿಯನ್ನು ಸಂಪಾದಿಸಿದ ಎರಡು

**ನಿಮ್ಮ ಪ್ರಶ್ನೆ
ನಮ್ಮ ಉತ್ತರ**

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.

01. ಮಿತಿಯ ಕಾನೂನನ್ನು (Law of limitation) ಅನುಸರಣೆ ಮಾಡಲು ಬ್ಯಾಂಕು ಸಾಲದ ಖಾತೆ ಸುಸ್ತಿಯಾದ ಆರು ತಿಂಗಳೊಳಗೆ ಸಾಲ ವಸೂಲಾತಿಗಾಗಿ ಕ್ರಮ ಕೈಗೊಳ್ಳುತ್ತಿದೆ. ಅದಲ್ಲದೆ, ಸಾಲದ ಖಾತೆಯಲ್ಲಿ ವ್ಯವಹಾರವಿದ್ದರೆ ಅದನ್ನು ಕಾಯ್ದೆಯ ಅನುಸರಣೆ ಎಂದು ಭಾವಿಸುತ್ತೇವೆ. ನಮ್ಮ ತಿಳುವಳಿಕೆ ಸರಿಯಾಗಿದೆಯೇ?

– ಹೊನ್ನಾವರಪಟ್ಟಣ ಸಹಕಾರ ಬ್ಯಾಂಕ್ ಲಿ., ಹೊನ್ನಾವರ.

ಉತ್ತರ : ಮಿತಿಯ ಕಾನೂನಿನ ಪ್ರಾವಧಾನದಂತೆ ಬ್ಯಾಂಕುಗಳು ಕನಿಷ್ಠ ಮೂರು ವರ್ಷಕ್ಕೆ ಒಮ್ಮೆಯಾದರೂ ಸಾಲದ ಸ್ವೀಕೃತಿ ಪತ್ರವನ್ನು ಸಾಲಗಾರರಿಂದ ಪಡೆಯಬೇಕು. ಸಾಲದ ಸ್ವೀಕೃತಿ ಪತ್ರ ಮೂರು ವರ್ಷಕ್ಕಿಂತ ಹಳೆಯದಾದಲ್ಲಿ ಸಾಲ ವಸೂಲಾತಿಗೆ ದಾವೆ ಹೂಡಲು ಅಡಚಣೆ ಉಂಟಾಗುತ್ತದೆ. ಮಿತಿಯ ಕಾನೂನಿನ ಅಡಿಯಲ್ಲಿ ಬಾರದಿರಲು ಬ್ಯಾಂಕುಗಳು ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬಹುದು.

- (ಅ) ಬೇಡಿಕೆ ಪ್ರಾಮಿಸರಿ ನೋಟ್‌ಗಳನ್ನು ಪಡೆದಿರುವ ಸಾಲಗಳಲ್ಲಿ ಕನಿಷ್ಠ ಮೂರು ವರ್ಷಗಳಿಗೊಮ್ಮೆಯಾದರೂ ಸಾಲಗಾರರಿಂದ ಸಾಲದ ಸ್ವೀಕೃತಿ ಪತ್ರ (Acknowledgement of debt) ಪಡೆಯಬೇಕು. ಆದಾಗ್ಯೂ, ಸಾಲಗಾರನು ಚಲನ್ ಮೂಲಕ ಸಾಲದ ಕಂತು / ಬಡ್ಡಿಗಳನ್ನು ಕಟ್ಟುತ್ತಿದ್ದರೆ ಅದನ್ನು ಸಾಲದ ಸ್ವೀಕೃತಿ ಪತ್ರವೆಂದು ಪರಿಗಣಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಚಲನ್‌ಗೆ ಸಾಲಗಾರ ಸ್ವತಃ ಸಹಿ ಮಾಡಿರಬೇಕು ಮತ್ತು ಅಂತಹ ಚಲನ್‌ನನ್ನು ಸುರಕ್ಷಿತವಾಗಿರಿಸಬೇಕು.
- (ಆ) ಸಾಲಗಾರನು ಸಾಲದ ಪುನರ್ರಚನೆಗೆ ಅರ್ಜಿ ಸಲ್ಲಿಸಿದ್ದರೆ, ಅದನ್ನು ಸಾಲದ ಸ್ವೀಕೃತಿ ಪತ್ರವೆಂದು ಪರಿಗಣಿಸಬಹುದು.
- (ಇ) ಕ್ಯಾಷ್ ಕ್ರೆಡಿಟ್ ಮತ್ತು ಒವರ್ ಡ್ರಾಫ್ಟ್ ಖಾತೆಗಳನ್ನು ಪ್ರತಿ ವರ್ಷ ನವೀಕರಿಸಲಾಗುವುದರಿಂದ ಪ್ರತ್ಯೇಕವಾಗಿ ಸಾಲದ ಸ್ವೀಕೃತಿ ಪತ್ರ ಪಡೆಯುವ ಅಗತ್ಯವಿಲ್ಲ.
- (ಈ) ಸಾಲ ಸುಸ್ತಿಯಾದ ಸಂದರ್ಭದಲ್ಲಿ ಹಿಂದಿನ ಸಾಲ ಸ್ವೀಕೃತಿ ಪತ್ರ ಪಡೆದ ದಿನಾಂಕದಿಂದ ಮೂರು ವರ್ಷದೊಳಗೆ ವಸೂಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ತುತ್ತಾಗಿದ್ದ ಮಂಗಳಮುಖಿಯರಾದ ಪ್ರಾಚಿ ರಾಘೋಡ್ ಹಾಗೂ ರುತ್ ಜಾನ್ ಪೌಲ್ ಅವರು ಎಂಬಿಬಿಎಸ್ ಪದವಿ ಮುಗಿಸಿ, ತೆಲಂಗಾಣದಲ್ಲಿ ಸರ್ಕಾರಿ ವೈದ್ಯರಾಗಿ ಅಧಿಕೃತವಾಗಿ ನೇಮಕವಾಗಿದ್ದಾರೆ.
- ಚೀನಾ ದೇಶದ ಮಹಾ ಎಡವಟ್ಟಿನಿಂದ ಜಗತ್ತು ಈ ಹಿಂದೆಂದೂ ಕಂಡಿರದ ರೀತಿಯಲ್ಲಿ ಕೊರೋನಾ ಹೆಮ್ಮಾರಿ ಪೀಡಿಸುತ್ತಿರುವ ಹೊತ್ತಿನಲ್ಲೇ, ಇದೀಗ ಫ್ರೆಂಚ್ ವಿಜ್ಞಾನಿಗಳ ತಂಡ 48,500 ವರ್ಷಗಳ ಹಳೆಯ ಜಾಂಬಿ ವೈರಸ್‌ಗೆ ಜೀವ ತುಂಬುವ ಮೂಲಕ ಜಗತ್ತಿಗೆ ಮತ್ತೊಂದು ಸಾಂಕ್ರಾಮಿಕ ಕಂಟಕ ಎದುರಾಗುವಂತೆ ಮಾಡಿದ್ದಾರೆ.
- ವಿಜಯನಗರ ಜಿಲ್ಲೆಯ ಕಮಲಾಪುರದ ವನ್ಯಜೀವಿ ಭಾಯಾಗ್ರಾಹಕ ಮಳಿಮಠ, ವಿಶ್ವಪ್ರಸಿದ್ಧ ಹಂಪಿ ಸುತ್ತಮುತ್ತ ಬರಡು ಭೂಮಿಯನ್ನು ನಿತ್ಯಹರಿದ್ವರ್ಣ ಕಿರು ಅರಣ್ಯವನ್ನಾಗಿ ಪರಿವರ್ತಿಸಿದ್ದಾರೆ.
- ತಮಿಳುನಾಡಿನಾದ್ಯಂತ ಇರುವ ಎಲ್ಲಾ ದೇವಾಲಯಗಳಲ್ಲಿ ಪಾವಿತ್ರತೆ ಹಾಗೂ ಪರಿಸರವನ್ನು ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್‌ಗಳನ್ನು ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.

- ನವೆಂಬರ್‌ನಲ್ಲಿ ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಶೇಕಡಾ 11 ರಷ್ಟು ಏರಿಕೆಯಾಗಿದ್ದು, 1.46 ಲಕ್ಷ ಕೋಟಿ ರೂಪಾಯಿ ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.
- ಭಾರತೀಯ ಒಲಂಪಿಕ್ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಅಡ್ಲೀಟ್ ಪಿ.ಟಿ.ಉಷಾ ಅವರು ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಅವರು ಪಾತ್ರರಾಗಿದ್ದಾರೆ.
- ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಹಿರೇ ಬೇಕಲ್‌ನಲ್ಲಿ ಇರುವ ಅತ್ಯಂತ ಹಳೆಯ ಬೃಹತ್ ಶಿಲಾ ತಾಣ ಇದೀಗ ಯುನೆಸ್ಕೋದ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಯ ಸ್ಥಾನ ಪಡೆದುಕೊಂಡಿದೆ.
- ಸಂಚಾರ ನಿಯಂತ್ರಣ ಕೊಠಡಿ ಸಂಖ್ಯೆಗಳನ್ನು ಸರ್ಕಾರಿ ಮತ್ತು ಖಾಸಗಿ ಆಸ್ತಿಗಳೊಂದಿಗೆ ಹಂಚಿಕೊಳ್ಳಲು ಮತ್ತು ಆ ಆಸ್ತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಆ್ಯಂಬುಲೆನ್ಸ್ ಚಾಲಕರ ದತ್ತಾಂಶ ಪಡೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಹಿ ದು ಗ ರ ಅ ನಿ ಸಿ ಕೆ . . .



ಉತ್ತಮ ಕೊಡುಗೆಯನ್ನು ನೀಡುತ್ತಿದೆ : ನಮ್ಮ ದೇಶದಲ್ಲಿ 8.5ಲಕ್ಷಕ್ಕೂ ಹೆಚ್ಚು ಸಹಕಾರ ಸಂಘ/ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ದೇಶದ ಶೇ.90ರಷ್ಟು ಗ್ರಾಮಗಳಲ್ಲಿ ಸಹಕಾರ ಕ್ಷೇತ್ರವನ್ನು ಕಾರ್ಯ ಚಟುವಟಿಕೆಯನ್ನು ನಡೆಸುತ್ತಿದೆ. ಆ ಮೂಲಕ ಗ್ರಾಮೀಣ ಜನರ ಸಾಮಾಜಿಕ, ಆರ್ಥಿಕ ಬೆಳವಣಿಗೆಗೆ ಉತ್ತಮ ಕೊಡುಗೆಯನ್ನು ನೀಡುತ್ತಿದೆ. ಆದರೂ ಸರ್ಕಾರ ಮತ್ತು ಆರ್.ಬಿ.ಐ. ಸಹಕಾರ ಕ್ಷೇತ್ರದ ಬಗ್ಗೆ ಮಲತಾಯಿ ಧೋರಣೆ ತೋರುವುದೇಕೋ ತಿಳಿಯದು.

► ವೀರಣ್ಣ ಕೆ., ತುಮಕೂರು

ನಿಜವಾಗಲೇಂದು ಆಶಿಸುವ : ರಾಜ್ಯದ ಪ್ರತಿಯೊಬ್ಬರ ಬದುಕಿನಲ್ಲಿ ಹಾಸು ಹೊಕ್ಕಾಗಿರುವ ಸಹಕಾರ ರಾಜ್ಯದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಸೇರಿ ಎಲ್ಲಾ ರಂಗಗಳಲ್ಲಿ ಬೆಳವಣಿಗೆ ಸಾಧಿಸಲಿ. ಮುಂದಿನ ದಿನಗಳಲ್ಲಿ ಸಹಕಾರ ಇತರ ಎಲ್ಲ ಕ್ಷೇತ್ರಗಳಿಗಿಂತ ಮುಂಚೂಣಿಯಲ್ಲಿರಬೇಕು. ಸಹಕಾರ ಸರ್ವ-ಸ್ವರ್ತಿ-ಸರ್ವ ವ್ಯಾಪ್ತಿಯಾಗಿರಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಪಾದಿಸಿದ್ದಾರೆ. ಅದು ನಿಜವಾಗಲೇಂದು ಆಶಿಸುವ.

► ಮಲ್ಲಿಕಾರ್ಜುನ ಮಠಪತಿ, ಹಾವೇರಿ

ಸಂಪಾದಕರು :

ಪುಂಡಲಿಕ ಎನ್. ಕೇರೂರ,

ಮುಖ್ಯ ಕಾರ್ಯನಿರ್ವಹಣಾಧಿಕಾರಿ,

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ

ಬ್ಯಾಂಕುಗಳ ಮಹಾಮಂಡಳ ನಿ.,

ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, # 35, 3rd Cross, Sudhamanagar, Bangalore - 560027.